



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೦೪, ಸೆಪ್ಟೆಂಬರ್, ೨೦೨೬ (ಭಾದ್ರಪದ ೧೩, ಶಕವರ್ಷ, ೧೯೪೮) BENGALURU, FRIDAY, 04 SEPTEMBER, 2026 (BHADRAPADA 13, SHAKAVARSHA, 1948)	ನಂ. ೮೯೬ No. 896
------------------------	--	--------------------

PARLIAMENTARY AFFAIRS AND LEGISLATION SECRETARIAT NOTIFICATION

NO: DPAL 30 SHASANA 2026, BENGALURU, DATED: 04.09.2026

The Karnataka Land Revenue (Amendment) Bill, 2026 ಇದಕ್ಕೆ 2026ರ ಸೆಪ್ಟೆಂಬರ್ ತಿಂಗಳ 3ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2026ರ ಕರ್ನಾಟಕ ಅಧಿನಿಯಮ ಸಂಖ್ಯೆ: 41 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IVA) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 41 OF 2026

(First Published in the Karnataka Gazette Extra-ordinary on the 4th day of September, 2026)

THE KARNATAKA LAND REVENUE (AMENDMENT) ACT, 2026

(Received the assent of the Governor on the 3rd day of September, 2026)

An Act further to amend the Karnataka Land Revenue Act, 1964.

Whereas it is expedient further to amend the Karnataka Land Revenue Act, 1964 (Karnataka Act 12 of 1964) for the purposes hereinafter appearing:

Be it enacted by the Karnataka State Legislature in the Seventy seventh year of the Republic of India, as follows:-

1. Short title and commencement.-(1) This Act may be called the Karnataka Land Revenue (Amendment) Act, 2026.

(2) It shall come into force at once.

(೧)

2. Amendment of section 2.- In the Karnataka Land Revenue Act, 1964 (Karnataka Act 12 of 1964) (hereinafter referred to as the Principal Act), in section 2,-

(i) for clause (1), the following shall be substituted namely:-

“(1) “abet” and shall have the same meaning as assigned in section 45 of the Bharatiya Nyaya Sanhita, 2023 (Central Act 45 of 2023);

(1-A) “admissibility of electronic records” shall have the same meaning assigned in section 63 of Bharatiya Sakshya Adhiniyam, 2023 (Central Act No. 47 of 2023) ;

(1-B) “alienated” means transferred in so far as rights of the State Government to payment of the rent or revenue are concerned, wholly or partially, to the ownership of any person;”

(ii) for clause (4) the following shall be substituted, namely:-

“(4)“certified copy” or “Certified extract”, means copy or extract as the case may be certified in the manner specified in section 75 of Bharatiya Sakshya Adhiniyam, 2023 (Central Act No. 47 of 2023);”

(iii) after clause (5), the following shall be inserted, namely: –

(5-A) “cheating” shall have the same meaning as assigned in section 318 of the Bharatiya Nyaya Sanhita, 2023 (Central Act 45 of 2023);”

(iv) after clause (9), the following shall be inserted, namely:-

(9-A) “forgery” shall have the same meaning as assigned in sub-section (1) of section 336 of the Bharatiya Nyaya Sanhita, 2023 (Central Act 45 of 2023);”

(v)after clause (37) the following shall be inserted, namely:-

(37-A) “valuable security” means any paper, record, or document electronic or otherwise, which can create, change, make, or end a legal claim irrespective of whether it is valid or not, and shall include property sale deeds and land titles, will and testament, revenue receipts and other documents submitted as proof in any claim, right, title etc.,.”

3. Amendment of section 96.- In the Principal Act, in section 96, in sub-section (4), for the words, brackets and figures “the Deputy Commissioner or before the expiry of the period prescribed in sub-section (5) of section 95 or in contravention of an order passed or of a condition imposed under section 95, the

Deputy Commissioner”, the words, and figures “the Deputy Commissioner or prescribed officer in contravention of an order passed or of a condition imposed under section 95, the Deputy Commissioner or prescribed officer”, shall be substituted.

4. Amendment of section 195.- In the Principal Act, in section 195, in sub-section (2), the following proviso shall be inserted at the end, namely:-

“Provided that, the State Government, for reasons to be recorded in writing, assign by an order, any officer or a group of officers subordinate to it or a specially constituted committee which may or may not include experts in any relevant field or retired members of the judiciary, any enquiry or investigation or study or research into any matter related to this Act and rules made thereunder, subject to such terms and conditions as may be specified in the said order and in accordance with such procedure as may be prescribed.”

5. Amendment of section 197.- In the Principal Act, in section 197, in sub-section (2), after clause (oo), the following clause shall be inserted, namely:-

“(pp) Prescribing powers and procedures for identification and prosecution of offences punishable under section 192-A.”

By Order and in the name of
the Governor of Karnataka,

G. SRIDHAR

Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಶಾ 30 ಶಾಸನ 2026, ಬೆಂಗಳೂರು, ದಿನಾಂಕ: 04.09.2026

The Kannada Language Comprehensive Development Act, 2022 (Karnataka Act No. 13 of 2023)ರ ಪ್ರಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Land Revenue (Amendment) Act, 2026 (Karnataka Act No. 41 of 2026) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IVA) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2026ರ ಕರ್ನಾಟಕ ಅಧಿನಿಯಮ ಸಂಖ್ಯೆ: 41

(2026ರ ಸೆಪ್ಟೆಂಬರ್ ತಿಂಗಳ 4ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಅಧಿನಿಯಮ, 2026

(2026 ರ ಸೆಪ್ಟೆಂಬರ್ ತಿಂಗಳ 3ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೇಳನೇ ವರ್ಷದಲ್ಲಿ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಅಧಿನಿಯಮ, 2026 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 2ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ರ (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ)

2ನೇ ಪ್ರಕರಣದಲ್ಲಿ,

(i) (1)ನೇ ಖಂಡದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(1) "ದುಷ್ಪ್ರೇರಿಸು" ಎಂಬುದು ಭಾರತೀಯ ನ್ಯಾಯ ಸಂಹಿತೆ, 2023 (2023ರ ಕೇಂದ್ರ ಅಧಿನಿಯಮ 45)ರ 45ನೇ ಪ್ರಕರಣದಲ್ಲಿ ಅದಕ್ಕೆ ಗೊತ್ತುಪಡಿಸಿರುವಂತಹ ಅದೇ ಅರ್ಥವನ್ನು ಹೊಂದಿರತಕ್ಕದ್ದು;

(1-ಎ) "ವಿದ್ಯುನ್ಮಾನ ದಾಖಲೆಗಳ ಅಂಗೀಕಾರಾರ್ಹತೆ" ಎಂಬುದು ಭಾರತೀಯ ಸಾಕ್ಷ್ಯ ಅಧಿನಿಯಮ, 2023 (2023ರ ಕೇಂದ್ರ ಅಧಿನಿಯಮ ಸಂಖ್ಯೆ 47)ರ 63ನೇ ಪ್ರಕರಣದಲ್ಲಿ ಅದಕ್ಕೆ ಗೊತ್ತುಪಡಿಸಿರುವಂತೆ ಅದೇ ಅರ್ಥವನ್ನು ಹೊಂದಿರತಕ್ಕದ್ದು;

(1-ಬಿ) "ಪರಭಾರೆ ಮಾಡಲಾದುದು" ಎಂದರೆ ಯಾರೇ ವ್ಯಕ್ತಿಯ ಮಾಲೀಕತ್ವವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಸಂಬಂಧಿಸಿದ ಬಾಡಿಗೆ ಅಥವಾ ಕಂದಾಯವನ್ನು ಪಾವತಿಸಲು ರಾಜ್ಯ ಸರ್ಕಾರದ ಹಕ್ಕುಗಳಷ್ಟರ ಮಟ್ಟಿಗೆ ವರ್ಗಾಯಿಸಲಾದುದು;"

(ii) (4)ನೇ ಖಂಡದ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು ಎಂದರೆ:-

"(4) "ಪ್ರಮಾಣೀಕೃತ ನಕಲು" ಅಥವಾ "ಪ್ರಮಾಣೀಕೃತ ಉದ್ಘಾತ ಭಾಗ" ಎಂದರೆ, ಭಾರತೀಯ ಸಾಕ್ಷ್ಯ ಅಧಿನಿಯಮ, 2023 (2023ರ ಕೇಂದ್ರ ಅಧಿನಿಯಮ ಸಂಖ್ಯೆ 47)ರ 75ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ರೀತಿಯಲ್ಲಿ ಪ್ರಮಾಣೀಕರಿಸಿದ ನಕಲು ಅಥವಾ ಸಂದರ್ಭಾನುಸಾರ ಉದ್ಘಾತ ಭಾಗ;"

(iii) (5)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು ಎಂದರೆ:-

(5ಎ) "ಮೋಸಮಾಡುವುದು" ಎಂದರೆ ಭಾರತೀಯ ನ್ಯಾಯ ಸಂಹಿತೆ, 2023 (2023ರ ಕೇಂದ್ರ ಅಧಿನಿಯಮ 45)ರ 318ನೇ ಪ್ರಕರಣದಲ್ಲಿ ಅದಕ್ಕೆ ಗೊತ್ತುಪಡಿಸಿರುವಂತಹ ಅದೇ ಅರ್ಥವನ್ನು ಹೊಂದಿರತಕ್ಕದ್ದು.

(iv) (9)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು ಎಂದರೆ:-

(9ಎ) "ನಕಲು ದಾಖಲೆ ಸೃಷ್ಟಿ" ಭಾರತೀಯ ನ್ಯಾಯ ಸಂಹಿತೆ, 2023 (2023ರ ಕೇಂದ್ರ ಅಧಿನಿಯಮ 45)ರ 336ನೇ ಪ್ರಕರಣದ (1)ನೇ ಉಪ-ಪ್ರಕರಣದಲ್ಲಿ ಅದಕ್ಕೆ ಗೊತ್ತುಪಡಿಸಿರುವಂತಹ ಅದೇ ಅರ್ಥವನ್ನು ಹೊಂದಿರತಕ್ಕದ್ದು;"

(v) (37)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು ಎಂದರೆ:-

(37-ಎ) "ಮೌಲ್ಯಯುತ ಭದ್ರತೆ" ಯಾವುದೇ ಸಿಂಧುವಾಗಿರುವ ಅಥವಾ ಆಗಿಲ್ಲದ್ದನ್ನು ಗಣನೆಗೆ ತೆಗೆದುಕೊಳ್ಳದೇ ಕಾನೂನು ಹಕ್ಕನ್ನು ಸೃಜಿಸುವ, ಬದಲಾಯಿಸುವ ಅಥವಾ ರಚಿಸುವ ಅಥವಾ ಕೊನೆಗೊಳಿಸುವ, ಯಾವುದೇ ಕಾಗದ ಪತ್ರ, ದಾಖಲೆ ಅಥವಾ ವಿದ್ಯುನ್ಮಾನ ಅಥವಾ ಅನ್ಯಥಾ ದಸ್ತಾವೇಜು ಹಾಗೂ ಯಾವುದೇ ಕ್ಲೇಮು, ಹಕ್ಕು, ಹಕ್ಕುಸ್ವಾಮ್ಯ ಇತ್ಯಾದಿಗಳಲ್ಲಿ ಪುರಾವೆಯಾಗಿ ಸಲ್ಲಿಸಲಾದ ಸ್ವತ್ತು ಕ್ರಯ ಪತ್ರಗಳು ಮತ್ತು ಭೂ ಹಕ್ಕು ಸ್ವಾಮ್ಯಗಳು, ಉಯಿಲು ಮತ್ತು ಮರಣ ಶಾಸನ, ಕಂದಾಯ ಸ್ವೀಕೃತಿಗಳು ಮತ್ತು ಇತರ ದಸ್ತಾವೇಜುಗಳನ್ನು ಒಳಗೊಂಡಿರತಕ್ಕದ್ದು."

3. 96ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 96ನೇ ಪ್ರಕರಣದಲ್ಲಿನ, (4)ನೇ ಉಪ-ಪ್ರಕರಣದಲ್ಲಿ "ಡೆಪ್ಯೂಟಿ ಕಮಿಷನರ್‌ನ ಅನುಮತಿ ಇಲ್ಲದೆ ಅಥವಾ 95ನೇ ಪ್ರಕರಣದ (5)ನೇ ಉಪ ಪ್ರಕರಣದಲ್ಲಿ ಗೊತ್ತುಪಡಿಸಿದ ಅವಧಿಯು ಕೊನೆಗೊಳ್ಳುವುದಕ್ಕೆ ಮುಂಚೆ ಅಥವಾ 95ನೇ ಪ್ರಕರಣದ ಮೇರೆಗೆ ಹೊರಡಿಸಿದ ಆದೇಶವನ್ನು ಅಥವಾ ವಿಧಿಸಿದ ಷರತ್ತನ್ನು ಉಲ್ಲಂಘಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಪರಿವರ್ತಿಸಿದರೆ ಅಥವಾ ಬಳಸಿದ್ದರೆ, ಡೆಪ್ಯೂಟಿ ಕಮಿಷನರ್‌ನು," ಎಂಬ ಪದಗಳು, ಅವರಣಗಳು ಮತ್ತು ಅಂಕಿಗಳ ಬದಲಿಗೆ, "ಡೆಪ್ಯೂಟಿ ಕಮಿಷನರ್ ಅಥವಾ ನಿಯಮಿಸಿದ ಅಧಿಕಾರಿಯು 95ನೇ ಪ್ರಕರಣದ ಮೇರೆಗೆ ಹೊರಡಿಸಿದ ಆದೇಶ ಅಥವಾ ವಿಧಿಸಿದ ಷರತ್ತನ್ನು

ಉಲ್ಲಂಘಿಸಿದಲ್ಲಿ, ಡೆಪ್ಯೂಟಿ ಕಮೀಷನರ್ ಅಥವಾ ನಿಯಮಿಸಿದ ಅಧಿಕಾರಿಯು" ಎಂಬ ಪದಗಳು, ಅವರಣಗಳು ಮತ್ತು ಅಂಕಿಗಳನ್ನು ಪ್ರತಿಯೋಜಿಸತಕ್ಕದ್ದು.

4. 195 ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದಲ್ಲಿ, 195ನೇ ಪ್ರಕರಣದ, (2)ನೇ ಉಪ - ಪ್ರಕರಣದ ಕೊನೆಯಲ್ಲಿ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ರಾಜ್ಯ ಸರ್ಕಾರವು, ಕಾರಣಗಳನ್ನು ಲಿಖಿತದಲ್ಲಿ ದಾಖಲಿಸಿ, ಆದೇಶದ ಮೂಲಕ, ಸದರಿ ಆದೇಶದಲ್ಲಿ ನಿರ್ದಿಷ್ಟಪಡಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಮತ್ತು ನಿಯಮಿಸಬಹುದಾದಂಥ ವಿಧಾನದ ಅನುಸಾರವಾಗಿ, ಈ ಅಧಿನಿಯಮ ಮತ್ತು ಅದರಡಿಯಲ್ಲಿ ರಚಿಸಲಾದ ನಿಯಮಗಳಿಗೆ ಸಂಬಂಧಪಟ್ಟ ಯಾವುದೇ ವಿಷಯದ ಬಗ್ಗೆ ಯಾವುದೇ ವಿಚಾರಣೆ ಅಥವಾ ಅಧ್ಯಯನ ಅಥವಾ ಸಂಶೋಧನೆಯನ್ನು ನಡೆಸಲು ಯಾರೇ ವ್ಯಕ್ತಿಗೆ ಅಥವಾ ಅದರ ಅಧೀನ ಅಧಿಕಾರಿಗಳ ತಂಡಕ್ಕೆ, ಅಥವಾ ಸಂಬಂಧಪಟ್ಟ ಯಾವುದೇ ಕ್ಷೇತ್ರದಲ್ಲಿನ ತಜ್ಞರು ಅಥವಾ ನಿವೃತ್ತ ನ್ಯಾಯಿಕ ಸದಸ್ಯರನ್ನು ಒಳಗೊಳ್ಳಬಹುದಾದ ಅಥವಾ ಒಳಗೊಳ್ಳದ ವಿಶೇಷವಾಗಿ ರಚಿಸಲಾದ ಸಮಿತಿಗೆ ಅಧಿಕಾರವನ್ನು ವಹಿಸಬಹುದು."

5. 197ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದಲ್ಲಿ, 197ನೇ ಪ್ರಕರಣದ, (2)ನೇ ಉಪ - ಪ್ರಕರಣದಲ್ಲಿನ, (ಒಬ) ಖಂಡದ ತರುವಾಯ, ಈ ಮುಂದಿನ ಖಂಡವನ್ನು ಸೇರಿಸತಕ್ಕದ್ದು, ಎಂದರೆ:-

"(ಪಿಪಿ) 192-ಎ ಪ್ರಕರಣದ ಅಡಿಯಲ್ಲಿ ದಂಡನೀಯವಾದ ಅಪರಾಧಗಳನ್ನು ಗುರುತಿಸಲು ಮತ್ತು ಅಭಿಯೋಜಿಸಲು ನಿಯಮಿಸಲಾದ ಅಧಿಕಾರಗಳು ಮತ್ತು ಕಾರ್ಯವಿಧಾನಗಳನ್ನು ನಿಯಮಿಸುವುದು."

The above translation of the Karnataka Land Revenue (Amendment) Act, 2026 (Karnataka Act No. 41 of 2026) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No. 13 of 2023).

ಧಾವರ್‌ಚಂದ್ ಗೆಹ್ಲೋಟ್
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ